

ಷರತ್ತುಗಳು

- 1) ಕಟ್ಟಡದ ಕಾಮಗಾರಿಯ ಆರ್.ಸಿ.ಸಿ ಕಂಬಗಳು ನೆಲಮಟ್ಟಕ್ಕೆ ಎತ್ತರಿಸಿದ ನಂತರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಾರಂಭಿಕ ಪ್ರಮಾಣ ಪತ್ರವನ್ನು ಪಡೆಯತಕ್ಕದ್ದು.
 - 2) ಬಂಡಿದಾರಿ / ರಾಜ್ ಕಾಲುವೆ / ಮಳೆ ನೀರು ಚರಂಡಿ ಇನ್ನೂ ಯಾವುದೇ ತರಹದ ಖರಾಬು ಜಮೀನು ಸದರಿ ಜಮೀನಿನ ವಿಸ್ತೀರ್ಣದಲ್ಲಿ ಇದ್ದಲ್ಲಿ ಆ ಪ್ರದೇಶವನ್ನು ಯಾವುದೇ ತರಹದ ನಿರ್ಮಾಣದ ಕಾರ್ಯವನ್ನು ಮಾಡುವಂತಿಲ್ಲ ಹಾಗೂ ಇತರ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ ಮತ್ತು ಅಂತಹ ಪ್ರದೇಶಕ್ಕೆ ಸೂಕ್ತ ರಕ್ಷಣೆ ಒದಗಿಸುವುದು.
 - 3) ಅಭಿವೃದ್ಧಿದಾರರು ಭದ್ರತಾ ಸಿಬ್ಬಂದಿಯವರನ್ನು ನೇಮಿಸಿ ಕಟ್ಟಡ ನಿರ್ಮಾಣದ ಪ್ರದೇಶದ ಒಳಗೆ ಹೋಗಲು ಮತ್ತು ಹೊರಗೆ ಬರಲು ವಾಹನ ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳತಕ್ಕದ್ದು. ಹಾಗೂ ವಾಹನ ತಪಾಸಣೆಗೆ ಮತ್ತು ಭದ್ರತಾ ವ್ಯವಸ್ಥೆಯನ್ನು ಸ್ಥಾಪಿಸಿ ಒಳಬಾಗದಲ್ಲಿ ಆಳವಡಿಸಿ ನಿರ್ವಹಿಸುವುದು.
 - 4) ಅರ್ಜಿದಾರರು ಶಾಸನಬದ್ಧ ಸಂಸ್ಥೆಗಳಿಗೆ, ಬಿಡಿಎಂ / ಬಿಡಿಎಂಪಿ / ನಗರ ಸಭೆ / ಪಂಚಾಯತ್ ಗೆ ಯಾವುದಾದರೂ ಬಾಕಿ ಶುಲ್ಕಗಳನ್ನು ಪಾವತಿಸಿರಬೇಕಿದ್ದಲ್ಲಿ ಅಂತಹ ಸಂಸ್ಥೆಗಳ ವಿಧಿಸುವ ಶುಲ್ಕವನ್ನು ಪಾವತಿಸತಕ್ಕದ್ದು.
 - 5) ಮಳೆ ನೀರು ಕೊಯ್ಲುನ್ನು ಬೆಂಗಳೂರು ಜಲ ಮಂಡಳಿ ರವರು ನಿಗದಿಪಡಿಸಿರುವಂತೆ ಕಡ್ಡಾಯವಾಗಿ ಆಳವಡಿಸುವುದು.
 - 6) ಇಬ್ಬಳಿಯ ಕೊಳವೆ ವಿಧಾನವನ್ನು ಕುಡಿಯುವ ನೀರಿಗಾಗಿ ಹಾಗೂ ಇತರ ಉದ್ದೇಶಿತ ವ್ಯವಸ್ಥೆಗಳಿಗಾಗಿ ಆಳವಡಿಸುವುದು.
 - 7) ಒಳಚರಂಡಿ ವ್ಯವಸ್ಥೆಗಾಗಿ ಸ್ಥಾಪಿಸಿದ ನೈರ್ಮಲ್ಯ ಶುದ್ಧೀಕರಣ ಕೆಲಸವನ್ನು (S.T.P) ಆಳವಡಿಸಿ ಹಾಗೂ ಶುದ್ಧೀಕರಿಸಿದ ನೀರನ್ನು ಮನೆಗಳಲ್ಲಿನ ಶೌಚಾಲಯ, Gardening ಹಾಗೂ ಗಿಡಮರ Lawn ಗಳಿಗಾಗಿ ಕಡ್ಡಾಯವಾಗಿ ಉಪಯೋಗಿಸತಕ್ಕದ್ದು ಮತ್ತು ಇದರಿಂದ ಉತ್ಪತ್ತಿಯಾಗುವ Sewage ಪೂರ್ಣ ನೀರನ್ನು ಯಾವುದೇ ಕಾರಣಕ್ಕೂ ಕೆರೆ/ಹಳ್ಳ/ಕಡೆವೆ/ಹೊಳೆಗೆ ಬಿಡತಕ್ಕದ್ದಲ್ಲ.
 - 8) ಬಂಡಿದಾರಿ / ರಾಜ್ ಕಾಲುವೆ / ಮಳೆ ನೀರು ಚರಂಡಿ ಇನ್ನೂ ಯಾವುದೇ ತರಹದ ಖರಾಬು ಜಮೀನು ಸದರಿ ಜಮೀನಿನ ವಿಸ್ತೀರ್ಣದಲ್ಲಿ ಇದ್ದಲ್ಲಿ ಆ ಪ್ರದೇಶವನ್ನು ಯಾವುದೇ ತರಹದ ನಿರ್ಮಾಣದ ಕಾರ್ಯವನ್ನು ಮಾಡುವಂತಿಲ್ಲ ಹಾಗೂ ಇತರ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ ಮತ್ತು ಅಂತಹ ಪ್ರದೇಶಕ್ಕೆ ಸೂಕ್ತ ರಕ್ಷಣೆ ಒದಗಿಸುವುದು.
 - 9) ಅಭಿವೃದ್ಧಿದಾರರು ಕಟ್ಟಡದ ಆವರಣಗಳಲ್ಲಿ ಗಿಡ ಮರಗಳನ್ನು ಬೆಳೆಸಿ ಪರಿಸರವನ್ನು ಸುಂದರಗೊಳಿಸುವ ಷರತ್ತಿಗೆ ಬದ್ಧರಾಗಿರತಕ್ಕದ್ದು.
 - 10) ಅಭಿವೃದ್ಧಿದಾರರು ಕಟ್ಟಡಗಳಿಗೆ ಸೋಲಾರ್ ಉಪಕರಣಗಳನ್ನು ಆಳವಡಿಸಿಕೊಳ್ಳತಕ್ಕದ್ದು.
 - 11) ಅಭಿವೃದ್ಧಿದಾರರು ಟ್ರಾನ್ಸ್‌ಫಾರ್ಮರ್ ಗಾಗಿ ಗುರುತಿಸಿರುವ ಪ್ರದೇಶದಲ್ಲಿ ಆಳವಡಿಸತಕ್ಕದ್ದು. ಬೇರೆ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ.
 - 12) ಅಭಿವೃದ್ಧಿದಾರರು ಕಟ್ಟಡದ ಸುರಕ್ಷತೆ ಹಾಗೂ ಭದ್ರತೆಯ , ಕಟ್ಟಡದ ರಚನಾತ್ಮಕ ವಿಸ್ತಾಸದ ಬಗ್ಗೆ ಸಂಪೂರ್ಣವಾಗಿ ಜವಬ್ದಾರಾಗಿರತಕ್ಕದ್ದು. ಕಟ್ಟಡದ ರಚನಾತ್ಮಕ ವಿಸ್ತಾಸದ ಬಗ್ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯ ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾರ್ಮಿಕರು ಹಾಗೂ ನಿರ್ಮಾಣದ ಬಗ್ಗೆ ಎಲ್ಲಾ ಸೂಕ್ತ ಕ್ರಮಗಳನ್ನು ಆಳವಡಿಸಿಕೊಳ್ಳತಕ್ಕದ್ದು. ನಿರ್ಮಾಣ ಸಮಯದಲ್ಲಿ ಯಾವುದೇ ತರಹದ ಅನಾಹುತ ಅಥವಾ ಪ್ರಾಣ ಹಾನಿಯಾಗದಂತೆ ಕಟ್ಟುನಿಟ್ಟಿನ ಎಚ್ಚರವಹಿಸತಕ್ಕದ್ದು. ಯಾವುದೇ ತರಹದ ಅನಾಹುತಕ್ಕೆ ಗುತ್ತಿಗೆ ಪಡೆದ ನಿರ್ಮಾಣದಾರರು ನೇರ ಜವಬ್ದಾರಾಗಿರುತ್ತಾರೆ. ಅಂತಹ ಪ್ರಸಂಗ ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸುವುದಲ್ಲದೆ ನೀಡಲಾಗಿರುವ ಮಂಜೂರಾತಿಯು ತಂತಾನೆ ರದ್ದಾಗುತ್ತದೆ.
 - 13) ಅಭಿವೃದ್ಧಿದಾರರು ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದಾಗಿ ಅಥವಾ ಇನ್ನಾವುದೇ ಕಟ್ಟಡದ ಅನುಪಯುಕ್ತ ಸಾಮಗ್ರಿಗಳಿಂದ ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡತಕ್ಕದ್ದು. ಇದಕ್ಕೆ ಅನುಗುಣವಾಗಿ ಬ್ಯಾರಿಕೇಡ್‌ಗಳು ನ್ನು ಆಳವಡಿಸಿ ನಿರ್ಮಾಣ ಕಾರ್ಯ ಕೈಗೊಳ್ಳತಕ್ಕದ್ದು.
 - 14) ಯೋಜನೆಯಲ್ಲಿ ಘನ ತ್ಯಾಜ್ಯಗಳನ್ನು ಪ್ಲಾಸ್ಟಿಕ್ ಹಾಗೂ ಇತ್ಯಾದಿಯಾಗಿ ವಿಂಗಡಿಸಿ Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು ಹಾಗೂ ನಿಗದಿತ ಸ್ಥಳಕ್ಕೆ ಸಾಗಿಸಲು ಸೂಕ್ತ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳತಕ್ಕದ್ದು.
 - 15) ಕಟ್ಟಡದ ಕಾಮಗಾರಿ ಆರಂಭಿಸುವ ಮುನ್ನ ಅರ್ಜಿದಾರರು ಲೈಸೆನ್ಸ್ ಅನ್ನು ಸ್ಥಳೀಯ ಸಂಸ್ಥೆಯಿಂದ ಪಡೆಯತಕ್ಕದ್ದು.
 - 16) ಕಟ್ಟಡ ನಿರ್ಮಾಣ ಸಮಯದಲ್ಲಿ ಸೆಂಟರಿಂಗ್ ಅಥವಾ ಇನ್ನಿತರೇ ಕಾರಣಗಳಿಂದ ಏನಾದರೂ ಅನಾಹುತ ಸಂಭವಿಸಿದ್ದಲ್ಲಿ ಅದಕ್ಕೆ ಅಭಿವೃದ್ಧಿದಾರರೇ ಜವಬ್ದಾರಾಗಿರುತ್ತಾರೆ. ನಕ್ಷೆ ಮಂಜೂರು ಮಾಡಿದ ಯಾವುದೇ ಇಲಾಖೆ / ಸಂಸ್ಥೆಯು ಜವಬ್ದಾರಾಗಿರುವುದಿಲ್ಲ.
 - 17) ಅಭಿವೃದ್ಧಿದಾರರ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಯಾವುದೇ ತಪ್ಪು ಮಾಹಿತಿ / ದಾಖಲಾತಿ ನೀಡಿದ್ದಲ್ಲಿ ಅರ್ಜಿದಾರರಿಗೆ ಯಾವುದೇ ಮುನ್ನೋಟನ ನೀಡದೆ ನಕ್ಷೆ ಅನುಮೋದನೆಯು ತನ್ನಂತಾನೇ ರದ್ದಾಗುತ್ತದೆ ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮಕೈಗೊಳ್ಳಲಾಗುವುದು.
 - 18) ಅಭಿವೃದ್ಧಿದಾರರು ಕುಡಿಯುವ ನೀರಿನ ಸರಬರಾಜಿಗಾಗಿ ಸಂಬಂಧಪಟ್ಟ ಬಿ.ಡಬ್ಲ್ಯು.ಎಸ್.ಬಿ ಯನ್ನು ಅವಲಂಬಿಸಿದ ನೀರಿನ ಸರಬರಾಜಿಗಾಗಿ ತಮ್ಮ ಸ್ವಂತ ವ್ಯವಸ್ಥೆಯನ್ನು ಮಾಡಿಕೊಳ್ಳತಕ್ಕದ್ದು.
 - 19) ಅಭಿವೃದ್ಧಿದಾರರು ಕಟ್ಟಡದ ಕಾಮಗಾರಿ ಪ್ರಾರಂಭಿಸುವ ಮುನ್ನ ಸದರಿ ಕಟ್ಟಡಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರುಗಳಿಗೆ ಶೌಚಾಲಯಗಳನ್ನು ಕಡ್ಡಾಯವಾಗಿ ನಿರ್ಮಿಸತಕ್ಕದ್ದು ಹಾಗೂ ಸದರಿ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಇಲ್ಲವಾದಲ್ಲಿ ಸದರಿ ಕಟ್ಟಡಕ್ಕೆ ಪ್ರಾರಂಭಿಕ ಪ್ರಮಾಣ ಪತ್ರವನ್ನು ನೀಡಲಾಗುವುದಿಲ್ಲ ಹಾಗೂ ನೀಡಲಾಗಿರುವ ನಕ್ಷೆ ಮಂಜೂರಾತಿಯನ್ನು ಯಾವುದೇ ಮುನ್ನೋಟನೆಯಿಲ್ಲದೆ ರದ್ದುಪಡಿಸಲಾಗುವುದು.
- ಅ) ಒಟ್ಟು ಕಟ್ಟಡದ ನಕ್ಷೆಯನ್ನು ಮಾನ್ಯ ಆಯುಕ್ತರು ರವರ ಆದೇಶ ಸಂಖ್ಯೆ : 678, ದಿನಾಂಕ: 08.05.2017 ರಂದು ಅನುಮೋದಿಸಿರುತ್ತಾರೆ.
- ಆ) ಅರ್ಜಿದಾರರು ಚಲನ್ ಸಂಖ್ಯೆ : 20/14-6 ದಿನಾಂಕ: 11.05.2017 ರಲ್ಲಿ ನಕ್ಷೆ ಮಂಜೂರಾತಿ ಶುಲ್ಕಗಳನ್ನು ಪಾವತಿಸಿರುತ್ತಾರೆ.

ಮೊತ್ತ ರೂಗಳಲ್ಲಿ

1. ನಕ್ಷೆ ಪರಿಶೀಲನಾ ಶುಲ್ಕ	5,29,020.00
2. ನೆಲ ಬಾಡಿಗೆ	5,29,020.00
3. ಅಭಿವೃದ್ಧಿ ಶುಲ್ಕ	23,512.00
4. ಕೊಳವೆ ನಿರ್ಮಾಣ ಶುಲ್ಕ	7,590.00
5. ಕಾರ್ಮಿಕ ಕಲ್ಯಾಣ ನಿಧಿ	7,87,182.00
6. ಭದ್ರತಾ ಲೇವಣಿ	5,87,800.00
7. ನಕ್ಷೆ ತ್ವರಿತ ಶುಲ್ಕ	24,000.00
8. ಕೆರೆ ಅಭಿವೃದ್ಧಿ ಶುಲ್ಕ	37,500.00
ಒಟ್ಟು ಮೊತ್ತ	25,25,624.00

(ಇವುಗಳಲ್ಲಿ ಲಕ್ಷ ಇಪ್ಪತ್ತೈದು ಸಾವಿರ ಆರು ನೂರ ಇಪ್ಪತ್ತನಾಲ್ಕು ರೂಗಳು ಮಾತ್ರ)